



# ಆಯವ್ಯಯ ೨೦೧೬ - ೨೦೧೭



೧೮ನೇ ಮಾರ್ಚ್ ೨೦೧೬

ಮಂಡಿಸಿದವರು  
ಶ್ರೀ ಸಿದ್ದರಾಮಯ್ಯ  
ಮಾನ್ಯ ಮುಖ್ಯಮಂತ್ರಿಗಳು

**2016-17 ನೇ ಸಾಲಿನ ಹೊಸ ಯೋಜನೆಗಳು**

188.

87 ಮೆಟ್ರಿಕ್-ಪೂರ್ವ ವಿದ್ಯಾರ್ಥಿನಿಲಯಗಳನ್ನು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನಾಗಿ ಉನ್ನತೀಕರಿಸಲು 5.67 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಆಯವ್ಯಯ 2016 - 17 67

189.ಬುಡಬುಡಕಿ, ಬೈಲು ಪತ್ತಾರ್, ಬುಂಡೆಬೆನ್ನ, ದೊಂಬಿದಾಸ, ಹೆಳವ, ಗೊಂದಳಿ, ಪಿಚಗುಂಟಲ, ಗೊಲ್ಲ ಮುಂತಾದ ಅಲೆಮಾರಿ / ಅರೆ ಅಲೆಮಾರಿ ಜನಾಂಗದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ.

190.37 ಆಶ್ರಮ ಶಾಲೆಗಳನ್ನು ಮೆಟ್ರಿಕ್-ಪೂರ್ವ ವಿದ್ಯಾರ್ಥಿನಿಲಯಗಳನ್ನಾಗಿ ಉನ್ನತೀಕರಿಸಲಾಗುವುದು.

191.ಹಿಂದುಳಿದ ವರ್ಗಗಳ ಆಶ್ರಮ ಶಾಲೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಮತ್ತು ವಸತಿ ಶಾಲೆಗಳ ಮಾಸಿಕ ಭೋಜನದ ವೆಚ್ಚಗಳನ್ನು 200 ರೂ.ಗಳಷ್ಟು ಮತ್ತು ಖಾಸಗಿ ಅನುದಾನಿತ ವಿದ್ಯಾರ್ಥಿ ನಿಲಯಗಳು ಹಾಗೂ ಅನಾಥಾಲಯಗಳ ವಿದ್ಯಾರ್ಥಿಗಳ ಮಾಸಿಕ ಭೋಜನ ದರವನ್ನು ಹಾಲಿ ದರಕ್ಕಿಂತ 200 ರೂ.ಗಳಷ್ಟು ಹೆಚ್ಚಿಸಲಾಗುವುದು. ಇದರಿಂದ ಹೆಚ್ಚಿನ ಪೌಷ್ಟಿಕ ಹಾಗೂ ಗುಣಮಟ್ಟದ ಆಹಾರವನ್ನು ಒದಗಿಸಲು ಸಾಧ್ಯವಾಗುತ್ತದೆ.

192.ನರ್ಸಿಂಗ್ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಮಾಸಿಕ ಶಿಷ್ಯವೇತನ A ವನ್ನು 1000/- ರೂ.ಗಳಿಂದ A 1500/- ರೂ.ಗಳಿಗೆ ಹೆಚ್ಚಿಸಲಾಗುವುದು.

193.ಕಾನೂನು ಪದವೀಧರರ ಮಾಸಿಕ ತರಬೇತಿ ಭತ್ಯೆಯನ್ನು 1000 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು.

194.ಐ.ಎ.ಎಸ್./ಕೆ.ಎ.ಎಸ್/ಬ್ಯಾಂಕಿಂಗ್ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಪಡೆಯುತ್ತಿರುವ ಅಭ್ಯರ್ಥಿಗಳಿಗೆ ನೀಡುತ್ತಿರುವ ಮಾಸಿಕ

68 ಆಯವ್ಯಯ 2016 - 17

ತರಬೇತಿ ಭತ್ಯೆಯನ್ನು ಎಲ್ಲರಿಗೂ ಸಮಾನವಾಗಿ 2000 ರೂ.ಗಳಷ್ಟು ಹೆಚ್ಚಳ ಮಾಡಲಾಗುವುದು.

195.ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿರುವ 1 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು.

196.ವಸತಿಶಾಲೆ ಇಲ್ಲದೇ ಇರುವ ಹೋಬಳಿಗಳಲ್ಲಿ 155 ವಸತಿಶಾಲೆಗಳನ್ನು ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 7.75 ಕೋಟಿ ರೂ.ಗಳನ್ನು ಒದಗಿಸಲಾಗುವುದು.

197.ವಸತಿಶಾಲೆಗಳ ಹಾಗೂ ಹಾಸ್ಟೆಲ್

ಗಳ ನಿರ್ಮಾಣಕ್ಕಾಗಿ 276.96 ಕೋಟಿ ರೂ.ಗಳನ್ನು ಒದಗಿಸಲಾಗುವುದು.

198.ಡಿ.ದೇವರಾಜ ಅರಸು ಜನ್ಮ ಶತಮಾನೋತ್ಸವದ ಅಂಗವಾಗಿ ಅವರ ಹುಟ್ಟೂರಾದ ಬೆಟ್ಟದ ತುಂಗ ಹಾಗೂ ಕಲ್ಲಹಳ್ಳಿ ಗ್ರಾಮಗಳ ಅಭಿವೃದ್ಧಿಗೆ 20 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

199.ಹಿಂದುಳಿದ ವರ್ಗಗಳ ಸ್ವಯಂ ಸೇವಾ ಸಂಸ್ಥೆಗಳು ನಿರ್ವಹಣೆ ಮಾಡುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತಲಾ 5 ಲಕ್ಷ ರೂ.ಗಳಂತೆ ಒಂದು ಬಾರಿಯ ಅನುದಾನವನ್ನು ನೀಡಲು 12.50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

200.ಹಿಂದುಳಿದ ವರ್ಗಗಳ ಸ್ವಯಂ ಸೇವಾ ಸಂಸ್ಥೆಗಳು ನಡೆಸುವ ವಸತಿ ನಿಲಯಗಳಿಗೆ ಅನುದಾನಕ್ಕೆ ಮಾನ್ಯತೆ ನೀಡಲು ಹಾಲಿ ನಿಗದಿಪಡಿಸಿರುವ 7 ವರ್ಷಗಳ ಅವಧಿಯನ್ನು 2 ವರ್ಷಕ್ಕೆ ಇಳಿಸಲಾಗುವುದು.

201.ಡಿ.ದೇವರಾಜ್ ಅರಸು ಅಭಿವೃದ್ಧಿ ನಿಗಮದಿಂದ ಈ ಕೆಳಕಂಡ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗುವುದು.

•ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್

ಗಳಲ್ಲಿ ಶಿಕ್ಷಣ ಪಡೆಯಲು ಸಿ.ಇ.ಟಿ. ಮುಖಾಂತರ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ "ಅರಿವು" ಯೋಜನೆಯಡಿ ಹಣವನ್ನು ಮುಂಗಡ ಠೇವಣಿಯಾಗಿಟ್ಟು ಪ್ರವೇಶದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗುವುದು.

•ಮಡಿವಾಳ, ಸವಿತಾ ಸಮಾಜ, ತಿಗಳ, ಕುಂಬಾರ ಹಾಗೂ ಉಪ್ಪಾರ ಸಮುದಾಯಗಳ ಅಭಿವೃದ್ಧಿಗಾಗಿ ತಲಾ 10 ಕೋಟಿ ರೂ.ಗಳಂತೆ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

•ಅತಿ ಹಿಂದುಳಿದ ತಾಲ್ಲೂಕುಗಳಲ್ಲಿ ಯುವಜನರ ಆರ್ಥಿಕ ಸಶಕ್ತೀಕರಣಕ್ಕಾಗಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

•ಸಾಲ ಮತ್ತು ಸಹಾಯಧನ ಸ್ವಉದ್ಯೋಗ ಯೋಜನೆಯಡಿ ಪ್ರಯೋಜನ ಪಡೆಯುವ 30,000 ಫಲಾನುಭವಿಗಳಿಗೆ ಉದ್ಯಮಶೀಲತೆ ತರಬೇತಿಯನ್ನು 5 ಕೋಟಿ ರೂ.ಗಳ ವೆಚ್ಚದಲ್ಲಿ ನೀಡಲಾಗುವುದು.

202. 2016-17 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಒಟ್ಟಾರೆಯಾಗಿ 2503 ಕೋಟಿ ರೂ. ಗಳನ್ನು ಒದಗಿಸಲಾಗಿದೆ.